



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೧ Part - I	ಬೆಂಗಳೂರು, ಶನಿವಾರ, ೩೦, ಏಪ್ರಿಲ್, ೨೦೨೨(ವೈಶಾಖ, ೧೦, ಶಕವರ್ಷ, ೧೯೪೪) BENGALURU, SATURDAY, 30, APRIL, 2022 (VAISHAKHA, 10, SHAKAVARSHA, 1944)	ನಂ. ೨೫೫ No. 255
---------------------	---	--------------------

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ: 2022-23ನೇ ಸಾಲಿನಲ್ಲಿ ಮಾಡುವ ಸರ್ಕಾರಿ ನೌಕರರ
ಸಾರ್ವತ್ರಿಕ ವರ್ಗಾವಣೆ ಮಾರ್ಗಸೂಚಿಗಳ ಕುರಿತು.

ಓದಲಾಗಿದೆ:-

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 22 ಸೇನೌವ 2013, ದಿನಾಂಕ: 07.06.2013.

ಪ್ರಸ್ತಾವನೆ:-

ಮೇಲೆ ಓದಲಾದ ಸರ್ಕಾರದ ಆದೇಶದಲ್ಲಿ ಸರ್ಕಾರಿ ನೌಕರರ ವರ್ಗಾವಣೆ ಕುರಿತಂತೆ ವಿಸ್ತೃತವಾದ ಮಾರ್ಗಸೂಚಿಗಳನ್ನು ನೀಡಲಾಗಿದೆ. ಈ ಮಾರ್ಗಸೂಚಿಗಳ ಪ್ರಕಾರ ಸರ್ಕಾರಿ ನೌಕರರ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳುಗಳಲ್ಲಿ ಮಾತ್ರ ಸದರಿ ಮಾರ್ಗಸೂಚಿಗಳಲ್ಲಿರುವ ಷರತ್ತುಗಳಿಗೊಳಪಟ್ಟು ಮಾಡಬಹುದಾಗಿದೆ.

2022-23ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡಾ 6ನ್ನು ಮೀರದಂತೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲು ನಿರ್ಧರಿಸಿರುವುದರಿಂದ, ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಸೇನೌವ 2022
ಬೆಂಗಳೂರು, ದಿನಾಂಕ: 30.04.2022.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ ನಮೂದಿಸಿರುವ ಷರತ್ತುಗಳಿಗೊಳಪಟ್ಟು, 2022-23ನೇ ಸಾಲಿಗೆ ಗ್ರೂಪ್-ಎ, ಗ್ರೂಪ್-ಬಿ, ಗ್ರೂಪ್-ಸಿ ಮತ್ತು ಗ್ರೂಪ್-ಡಿ ವರ್ಗದ ಅಧಿಕಾರಿ/ನೌಕರರಿಗೆ ಅನ್ವಯವಾಗುವಂತೆ ಒಂದು ಜೇಷ್ಠತಾ ಘಟಕದಲ್ಲಿ ಕಾರ್ಯನಿರತ ವೃಂದ ಬಲದ ಶೇಕಡ 6ನ್ನು ಮೀರದಂತೆ ದಿನಾಂಕ: 01.05.2022 ರಿಂದ ದಿನಾಂಕ: 15.06.2022 ರವರೆಗೆ ಸಾರ್ವತ್ರಿಕ ವರ್ಗಾವಣೆ ಕೈಗೊಳ್ಳಲು ಆಯಾ ಇಲಾಖಾ ಸಚಿವರಿಗೆ ಅಧಿಕಾರ ಪ್ರತ್ಯಾಯೋಜಿಸಲಾಗಿದೆ.

ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ
ಮತ್ತು ಅವರ ಹೆಸರಿನಲ್ಲಿ

(ತೇಜಾವತಿ. ಎನ್.)

ಸರ್ಕಾರದ ಅಧೀನ ಕಾರ್ಯದರ್ಶಿ-3,
ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
(ಸೇವಾ ನಿಯಮಗಳು - ವಿಶೇಷ ಕೋಶ)

ಮುದ್ರಕರು ಹಾಗೂ ಪ್ರಕಾಶಕರು:- ಸಂಕಲನಾಧಿಕಾರಿಗಳು, ಕರ್ನಾಟಕ ರಾಜ್ಯಪತ್ರ, ಸರ್ಕಾರಿ ಕೇಂದ್ರ ಮುದ್ರಣಾಲಯ, ಬೆಂಗಳೂರು

(೧)